


ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಜಿಲ್ಲಾ ಪಂಚಾಯತ್ ಅರಕಲಗೂಡು



4(ಬಿ)(I) ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಅರಕಲಗೂಡು ರವರ ಕರ್ತವ್ಯ ಹಾಗೂ ಜವಾಬ್ದಾರಿಗಳು

1. ಕಛೇರಿ ಅಧೀನದಲ್ಲಿ ಬರುವ ಬಟವಡೆ ಅಧಿಕಾರಿಗಳಿಗೆ / ಸಿಬ್ಬಂದಿಯವರಿಗೆ ಆಡಳಿತ ಮತ್ತು ತಾಂತ್ರಿಕ ಹಾಗೂ ಅಭಿವೃದ್ಧಿ ಕೆಲಸಕ್ಕೆ ಸಲಹೆ ಸೂಚನೆ ನೀಡುವುದು.
2. ಕಾಲಕಾಲಕ್ಕೆ ಇಲಾಖಾ ಯೋಜನೆಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಅವಶ್ಯಕ ಸಲಹೆ ಸೂಚನೆಗಳನ್ನು ಅಧೀನ ಅಧಿಕಾರಿಗಳಿಗೆ ನೀಡುವುದು.
3. ಕ್ಷೇತ್ರದ ಸಿಬ್ಬಂದಿಯವರಿಗೆ MPIC ಯೋಜನೆಗಳ ಗುರಿ ಸಾಧಿಸಲು ಮಾರ್ಗದರ್ಶನ ನೀಡುವುದು.
4. ಪ್ರತಿಂತ್ರಿಗಳು ಮಾಸಿಕ ಅಧಿಕಾರಿ / ಸಿಬ್ಬಂದಿಗಳ ಸಭೆ ನಡೆಸಿ ಗುರಿ ಸಾಧನೆಯ ಬಗ್ಗೆ ಪರಿಶೀಲಿಸುವುದು.
5. ಈ ಕಛೇರಿಯ ಎಲ್ಲಾ ಯೋಜನೆಗಳ ಬಿಲ್ಲುಗಳನ್ನು ಮೇಲಾಧಿಕಾರಿಗಳಿಗೆ ಸಲ್ಲಿಸುವುದು ಹಾಗೂ ಆಡಳಿತ, ಲೆಕ್ಕ ತಾಂತ್ರಿಕ ವಿಭಾಗದ ಕೆಲಸಗಳನ್ನು ನಿರ್ವಹಿಸಲು ಅಧೀನ ಸಿಬ್ಬಂದಿಗೆ ಮಾರ್ಗದರ್ಶನ ನೀಡುವುದು..
6. ಪ್ರವಾಸದ ಸಮಯದಲ್ಲಿ ಕ್ಷೇತ್ರಗಳ: ಸಸ್ಯಾಗಾರಗಳ ತಪಾಸನೆ ಹಾಗೂ ತಾಂತ್ರಿಕ ಸಲಹೆ ಸೂಚನೆ ನೀಡುವುದು. ತೋಟಗಾರಿಕೆ ನಿರ್ದೇಶಕರು: ಮೇಲಾಧಿಕಾರಿಗಳಿಂದ ಬರುವ ಸಲಹೆ ಸೂಚನೆ ಪಾಲಿಸುವುದು ಹಾಗೂ ಅವರಿಂದ ಬಂದ ಪತ್ರಗಳನ್ನು ಅಧೀನ ಅಧಿಕಾರಿಗಳ / ಸಿಬ್ಬಂದಿಯವರ ಗಮನಕ್ಕೆ ತರುವುದು.
7. ಅಧೀನ ಅಧಿಕಾರಿಗಳ ತಾಂತ್ರಿಕ: ಆಡಳಿತ: ಹಣಕಾಸಿನ: ವಿವಿಧ ಚಟುವಟಿಕೆಗಳನ್ನು ಪರಿಶೀಲಿಸುವುದು.
8. ತೋಟಗಾರಿಕೆ ಉಪನಿರ್ದೇಶಕರು (ಜಿ.ಪಂ) ಹಾಸನ ರವರು ನಿರ್ದೇಶಿಸಿದ ಸಲಹೆ ಸೂಚನೆ ಪಾಲಿಸಿ ಕರ್ತವ್ಯ ನಿರ್ವಹಿಸುವುದು.
9. ಸಾರ್ವಜನಿಕರಿಗೆ ತೋಟಗಾರಿಕೆ ಮಾಹಿತಿ ನೀಡುವುದು.
10. ವಾರ್ಷಿಕವಾಗಿ ಕೊಟ್ಟಿರುವ ಅನುದಾನವನ್ನು ನಿಗದಿತ ವೇಳೆಗೆ ಖರ್ಚು ಮಾಡಿ ಕಾಲಕಾಲಕ್ಕೆ ಖರ್ಚಿನ ತ:ಖ್ತೆ ಸಲ್ಲಿಸುವುದು.
11. ತಾಲ್ಲೂಕಿನ ರಾಜ್ಯವಲಯ MPIC ಯೋಜನೆಗಳ ಹಾಗೂ RKVY ಓೋಜನೆ NREGS & NHM ಯೋಜನೆಗಳ ಅನುಷ್ಠಾನಗೊಳಿಸಿ ಪ್ರಗತಿ ವರದಿಗಳನ್ನು ಕ್ರೋಡೀಕರಿಸಿ ಮೇಲಾಧಿಕಾರಿಗಳಿಗೆ ಸಲ್ಲಿಸುವುದು.
12. ಅಡಿಟ್ ಬಗ್ಗೆ: ಇಲಾಖಾ ಆಂತರಿಕ ಲೆಕ್ಕ ತಪಾಸನೆ: ಎಜಿ ಅಡಿಟ್ ಕಂಡಿಕೆಗಳಿಗೆ ಅನುಸರಣಾ ವರದಿ ಸಲ್ಲಿಸುವುದು
13. ಇಲಾಖಾ ಪ್ರಯೋಗಾಲಯಗಳ ಯೋಜನೆಯ MPIC ತಯಾರಿಸಿ ಆರ್ಥಿಕ ಮತ್ತು ಬೌತಿಕ ಗುರಿಗಳನ್ನು ಅನುಷ್ಠಾನಗೊಳಿಸುವುದು. ಹಾಗೂ ಪ್ರಗತಿ ವರದಿಗಳನ್ನು ಸಲ್ಲಿಸುವುದು.
14. ನಿಗದಿತ ಸಮಯಕ್ಕೆ ಸಿಬ್ಬಂದಿಗಳ ಕಾರ್ಯನಿರ್ವಹಣಾ ವರದಿಯನ್ನು ಸಲ್ಲಿಸುವುದು.

4(ಬಿ)(II): ಅಧಿಕಾರಿ: ನೌಕರುಗಳ ಅಧಿಕಾರ ಮತ್ತು ಕರ್ತವ್ಯಗಳು

- 1) ತೋಟಗಾರಿಕೆ ಸಹಾಯಕರು: ತೋಟಗಾರಿಕೆ ಕ್ಷೇತ್ರ : ಸಸ್ಯಾಗಾರಗಳಲ್ಲಿ ನಿಗದಿಪಡಿಸಿದ ಗುರಿಯಂತೆ ಆರ್ಥಿಕ ಭೌತಿಕ ಸಾಧನೆ ಮಾಡುವುದು. ಯೋಜನೆ: ಓೋಜನೇತರಡಿ ಸಸ್ಯಾಭಿವೃದ್ಧಿ ಕೈಗೊಳ್ಳುವುದು. ಅಧೀನ ನೌಕರರ ಕೆಲಸ ಕಾರ್ಯಗಳ ಬಗ್ಗೆ ಮೇಲುಸ್ತುವಾರಿ ಹಾಗೂ ಮೇಲಾಧಿಕಾರಿಗಳ ಸಲಹೆ ಸೂಚನೆ ಪಾಲಿಸುವುದು. ಕ್ಷೇತ್ರಕ್ಕೆ ಸಂಬಂಧಪಟ್ಟ ದಾಖಲಾತಿಗಳನ್ನು ನಿರ್ವಹಿಸುವುದು.
- 2) ಪ್ರಥಮ ದರ್ಜೆ ಸಹಾಯಕರು: ಕಡತಗಳ ರಚನೆ, ವಿಷಯ ವಹಿ ನಿರ್ವಹಣೆ, ಪತ್ರಗಳನ್ನು ಸ್ವೀಕರಿಸಿರುವುದನ್ನು ನಮೂದಿಕರಣ, ಕಡತ ಟಿಪಾಲುಗಳನ್ನು ಶಾಖೆಯಲ್ಲಿ ಹಂಚುವುದು, ಕಡತಗಳ ರವಾನೆ, ಸ್ವಾಂತ್ರಿಕ ವಹಿ ನಿರ್ವಹಣೆ, ಆಡಳಿತಕ್ಕೆ ಸಂಬಂಧಿಸಿದ ವಿಷಯ ನಿರ್ವಹಣೆ, ಸೇವಾ ಪುಸ್ತಕಗಳ ನಿರ್ವಹಣೆ. ಹಾಗೂ ಹಂಚಿಕೆಯಾದ ವಿಷಯವನ್ನು ಸಮರ್ಪಕವಾಗಿ ನಿಯಮಗಳನ್ವಯ ಪರಿಶೀಲಿಸಿ ಕಡತವನ್ನು ರಚಿಸಿ ಕಛೇರಿ ಕೈಪಿಡಿಯಲ್ಲಿನ ನಿಯಮಗಳನ್ವಯ ಮುಂದಿನ ಆದೇಶ ಕೊರಿ ಕಡತ ಮಂಡಿಸುವುದು. ನಗದು ಪುಸ್ತಕ ನಿರ್ವಹಣೆ, ಡಿ.ಸಿ. ಬಿಲ್ಲು ನಿರ್ವಹಣೆ.
- 3) ಸಹಾಯಕ ತೋಟಗಾರಿಕೆ ಅಧಿಕಾರಿ (ತಾಂತ್ರಿಕ ಸಹಾಯಕರು): ಕಚೇರಿಗೆ ಸಂಬಂಧಿಸಿದ ಎಲ್ಲಾ ತಾಂತ್ರಿಕ ಕಡತಗಳ ನಿರ್ವಹಣೆ, MPIC, RKVY, NREGS ಓೋಜನೆಗಳ ಪ್ರಗತಿ ವರದಿ ತಯಾರಿಸುವುದು. ಸಾರ್ವಜನಿಕರಿಗೆ ತೋಟಗಾರಿಕೆ ಬೆಳೆಗಳ ಬಗ್ಗೆ ಮಾಹಿತಿ ನೀಡುವುದು. ಹಾಗೂ ತಾಲ್ಲೂಕಿನ ಹೋಬಳಿಗಳಿಂದ ವರದಿಗಳನ್ನು ಕ್ರೋಡೀಕರಿಸುವುದು. ಹಾಗೂ ಕೇಂದ್ರ ದಾಸ್ತಾನು ನಿರ್ವಹಣೆ, ಎನ್.ಹೆಚ್.ಎಂ ದಾಸ್ತಾನು ನಿರ್ವಹಣೆ ಮಾಡುವುದು.

4) ಸಹಾಯಕ ತೋಟಗಾರಿಕೆ ಅಧಿಕಾರಿ ಕಸಬಾ, ದೊಡ್ಡಮಗ್ಗೆ, ಮಲ್ಲಿಪಟ್ಟಣ, ರಾಮನಾಥಪುರ, ಕೋಣನೂರು :

1. ಇವರು ಹೋಬಳಿ ಮಟ್ಟದ ತೋಟಗಾರಿಕೆ ಅಧಿಕಾರಿಗಳಾಗಿದ್ದು ಸಂಬಂಧಪಟ್ಟ ಹೋಬಳಿ ವಿಸ್ತೀರ್ಣವು ಇವರ ವ್ಯಾಪ್ತಿಗೊಳಪಟ್ಟಿರುತ್ತದೆ.
2. ಆಯಾ ಹೋಬಳಿಯ ತೋಟಗಾರಿಕೆ ಬೆಳೆಗಳ ಒಟ್ಟು ವಿಸ್ತೀರ್ಣ, ಬೆಳೆಯುತ್ತಿರುವ ಬೆಳೆ ಹಾಗೂ ಅದರ ಮಾರುಕಟ್ಟೆಯ ಬಗ್ಗೆ ಸಂಪೂರ್ಣ ಮಾಹಿತಿ ಇಡುವುದು. ಗ್ರಾಮವಾರು ತೋಟಗಾರಿಕೆ ಬೆಳೆಗಳ ಪಟ್ಟಿ ಇಡುವುದು. ಕನಿಷ್ಠ ಕಾಯಂ ತೋಟಗಾರಿಕೆ ಬೆಳೆಗಳನ್ನು ಹೊಂದಿರುವ ತೋಟಗಾರರ ಪಟ್ಟಿ ಇಡುವುದು. ಸದರಿ ಬೆಳೆಗಳು ಆರ್.ಟಿ.ಸಿಯಲ್ಲಿ ನಮೂದಾಗಿರುವ ಬಗ್ಗೆ ಧೃಡೀಕರಿಸುವುದು.
3. ಸಂಸ್ಕರಣೆ ಘಟಕಗಳು, ಮಾರುಕಟ್ಟೆಗಳು ಇವುಗಳ ವಿವರಗಳನ್ನು ನಿಗದಿತ ನಮೂನೆಯಲ್ಲಿ ನಿರ್ವಹಿಸುವುದು.
4. ಎನ್.ಹೆಚ್.ಎಂ, ಎಂ.ಐ.ಎಸ್, ಸಿ.ಡಿ.ಬಿ ಯೋಜನೆ ಸಂಬಂಧಿಸಿದಂತೆ ಹಾಗೂ ರಾಜ್ಯವಲಯ, ಜಿಲ್ಲಾ ವಲಯ ಯೋಜನೆ ಅಧೀನದ ಫಲಾನುಭವಿಗಳನ್ನು ಗುರುತಿಸಿ ಶಿಫಾರಸ್ಸು ಮಾಡುವುದು.
5. ತೋಟಗಾರಿಕೆ ಚಟುವಟಿಕೆಗಳ ಬಗ್ಗೆ ತರಬೇತಿ ನೀಡುವ ಮೂಲಕ ರೈತರಲ್ಲಿ ಅವು ಮೂಡಿಸುವುದು.
6. ಆಯಾ ಹೋಬಳಿ ಮಟ್ಟದಲ್ಲಿ ಬೆಳೆಗಳಲ್ಲಿ ಕಾಣಿಸಿಕೊಳ್ಳುವ ಕೀಟ ಬಾಧೆಯ ಬಗ್ಗೆ ತಕ್ಷಣ ಮೇಲಾಧಿಕಾರಿಗಳಿಗೆ ವರದಿ ಮಾಡುವುದು. ಕೀಟ ಬಾಧೆಗಳ ನಿಯಂತ್ರಣಕ್ಕೆ ರೈತರಿಗೆ ಸೂಕ್ತ ಸಲಹೆ ನೀಡುವುದು.
7. ಕಾಲ ಕಾಲಕ್ಕೆ ಮೇಲಾಧಿಕಾರಿಗಳು ನೀಡುವ ಸೂಚನೆಯನ್ನು ಪಾಲಿಸುವುದು.
8. ಹೋಬಳಿ ಮಟ್ಟದಲ್ಲಿ ಕಾಲ ಕಾಲಕ್ಕೆ ಬೇಕಾಗುವ ಬೀಜಗಳು, ಸಸಿಗಳು, ಗೊಬ್ಬರ ಇತ್ಯಾದಿಗಳನ್ನು ಅಂದಾಜು ಮಾಡಿ ಮೇಲಾಧಿಕಾರಿಗಳಿಗೆ ವರದಿ ಮಾಡುವುದು.
9. ಬೆಲೆ ಕುಸಿತದ ಬಗ್ಗೆ ವರದಿಯನ್ನು ತಯಾರಿಸುವುದು, ಮುಂಜಾಗ್ರತೆ ವಹಿಸುವುದು.
10. ಫಸಲು ನಾಶದ ಸಂದರ್ಭದಲ್ಲಿ ಮಾಹಿತಿ ಸಂಗ್ರಹಿಸುವುದು ಮತ್ತು ಈ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುವುದು.
11. ಮಣ್ಣು ಮತ್ತು ನೀರಿನ ಪರೀಕ್ಷೆಯ ಅಗತ್ಯತೆ ಬಗ್ಗೆ ರೈತರಿಗೆ ತರಬೇತಿ ನೀಡುವುದು ಮತ್ತು ಇವುಗಳ ಪರೀಕ್ಷೆಯ ಬಗ್ಗೆ ರೈತರಿಗೆ ಮಾಹಿತಿ ನೀಡುವುದು.
12. ವಿವಿಧ ಯೋಜನೆ ಫಲಾನುಭವಿಗಳ ವರ್ಷವಾರು ಪಟ್ಟಿ ಇಡುವುದು, ರಫ್ತು ಬೆಳೆ ಬಗ್ಗೆ ಮಾಹಿತಿ ಇಡುವುದು.
13. ಹೊಸ ಕಾರ್ಯಕ್ರಮಗಳು ಮತ್ತು ತಾಂತ್ರಿಕ ಅಂಶಗಳ ಬಗ್ಗೆ ರೈತರಿಗೆ ಮಾಹಿತಿ ನೀಡುವುದು.
14. ತೋಟಗಾರಿಕೆ ಬೆಳೆಗಳ ಹೊಸ ಆವಿಷ್ಕಾರಗಳು ಮತ್ತು ಹೊಸ ಸಾಹಸಗಳಿಗೆ ರೈತರನ್ನು ಉತ್ತೇಜಿಸುವುದು ಮತ್ತು ತರಬೇತಿ ನೀಡುವುದು.
15. ಹೋಬಳಿ ವ್ಯಾಪ್ತಿಯಲ್ಲಿ ಸಂತೆಗಳ ಬಗ್ಗೆ ಮಾಹಿತಿ ಸಂಗ್ರಹಿಸುವುದು. ಈ ಸಂತೆಗಳಲ್ಲಿ ತೋಟಗಾರಿಕೆ ಬೆಳೆಗಳ ಬಗ್ಗೆ ರೈತರುಗಳಿಗೆ ಮಾಹಿತಿ ನೀಡುವುದು.

5) ತಾಂತ್ರಿಕ ಸಹಾಯಕರು

1. ಕಚೇರಿಗೆ ಸಂಬಂಧಿಸಿದ ಎಲ್ಲಾ ತಾಂತ್ರಿಕ ಕಡತಗಳ ನಿರ್ವಹಣೆ.
2. MPIC, RKVY, NREGS ಫೋಜನೆಗಳ ಪ್ರಗತಿ ವರದಿ ತಯಾರಿಸುವುದು.
3. ಸಾರ್ವಜನಿಕರಿಗೆ ತೋಟಗಾರಿಕೆ ಬೆಳೆಗಳ ಬಗ್ಗೆ ಮಾಹಿತಿ ನೀಡುವುದು.
4. ತಾಲ್ಲೂಕಿನ ಹೋಬಳಿಗಳಿಂದ ವರದಿಗಳನ್ನು ಕ್ರೋಡೀಕರಿಸುವುದು.
5. ಕೇಂದ್ರ ದಾಸ್ತಾನು ನಿರ್ವಹಣೆ, ಎನ್.ಹೆಚ್.ಎಂ ದಾಸ್ತಾನು ನಿರ್ವಹಣೆ ಮಾಡುವುದು.

6) ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು :

1. ಕಛೇರಿ ಅಧೀನದಲ್ಲಿ ಬರುವ ಬಟವಡೆ ಅಧಿಕಾರಿಗಳಿಗೆ / ಸಿಬ್ಬಂದಿಯವರಿಗೆ ಆಡಳಿತ ಮತ್ತು ತಾಂತ್ರಿಕ ಹಾಗೂ ಆಭಿವೃದ್ಧಿ ಕೆಲಸಕ್ಕೆ ಸಲಹೆ ಸೂಚನೆ ನೀಡುವುದು.
2. ಕಾಲಕಾಲಕ್ಕೆ ಇಲಾಖಾ ಯೋಜನೆಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಅವಶ್ಯಕ ಸಲಹೆ ಸೂಚನೆಗಳನ್ನು ಅಧೀನ ಅಧಿಕಾರಿಗಳಿಗೆ ನೀಡುವುದು.
3. ಕ್ಷೇತ್ರದ ಸಿಬ್ಬಂದಿಯವರಿಗೆ MPIC ಯೋಜನೆಗಳ ಗುರಿ ಸಾಧಿಸಲು ಮಾರ್ಗದರ್ಶನ ನೀಡುವುದು.
4. ಪ್ರತಿಂತ್ರಿಗಳು ಮಾಸಿಕ ಅಧಿಕಾರಿ / ಸಿಬ್ಬಂದಿಗಳ ಸಭೆ ನಡೆಸಿ ಗುರಿ ಸಾಧನೆ ಬಗ್ಗೆ ಪರಿಶೀಲಿಸುವುದು.
5. ಈ ಕಛೇರಿಯ ಎಲ್ಲಾ ಯೋಜನೆಗಳ ಬಿಲ್ಲುಗಳನ್ನು ಮೇಲಾಧಿಕಾರಿಗಳಿಗೆ ಸಲ್ಲಿಸುವುದು ಹಾಗೂ ಆಡಳಿತ, ಲೆಕ್ಕ ತಾಂತ್ರಿಕ ವಿಭಾಗ ದ ಕೆಲಸಗಳನ್ನು ನಿರ್ವಹಿಸಲು ಅಧೀನ ಸಿಬ್ಬಂದಿಗೆ ಮಾರ್ಗದರ್ಶನ ನೀಡುವುದು..
6. ಪ್ರವಾಸದ ಸಮಯದಲ್ಲಿ ಕ್ಷೇತ್ರಗಳ: ಸಸ್ಯಾಗಾರಗಳ ತಪಾಸನೆ ಹಾಗೂ ತಾಂತ್ರಿಕ ಸಲಹೆ ಸೂಚನೆ ನೀಡುವುದು.
7. ತೋಟಗಾರಿಕೆ ನಿರ್ದೇಶಕರು: ಮೇಲಾಧಿಕಾರಿಗಳಿಂದ ಬರುವ ಸಲಹೆ ಸೂಚನೆ ಪಾಲಿಸುವುದು ಹಾಗೂ ಅವರಿಂದ ಬಂದ ಪತ್ರಗಳನ್ನು ಅಧೀನ ಅಧಿಕಾರಿಗಳ / ಸಿಬ್ಬಂದಿಯವರ ಗಮನಕ್ಕೆ ತರುವುದು.
8. ಅಧೀನ ಅಧಿಕಾರಿಗಳ ತಾಂತ್ರಿಕ: ಆಡಳಿತ: ಹಣಕಾಸಿನ: ವಿವಿಧ ಚಟುವಟಿಕೆಗಳನ್ನು ಪರಿಶೀಲಿಸುವುದು.
9. ತೋಟಗಾರಿಕೆ ಉಪನಿರ್ದೇಶಕರು (ಜಿಪಂ) ಹಾಸನ ರವರು ನಿರ್ದೇಶಿಸಿದ ಸಲಹೆ ಸೂಚನೆ ಪಾಲಿಸಿ ಕರ್ತವ್ಯ ನಿರ್ವಹಿಸುವುದು.
10. ಸಾರ್ವಜನಿಕರಿಗೆ ತೋಟಗಾರಿಕೆ ಮಾಹಿತಿ ನೀಡಲಾಗುವುದು.
11. ವಾರ್ಷಿಕವಾಗಿ ಕೊಟ್ಟಿರುವ ಅನುದಾನವನ್ನು ನಿಗದಿತ ವೇಳೆಗೆ ಖರ್ಚು ಮಾಡಿ ಕಾಲಕಾಲಕ್ಕೆ ಖರ್ಚಿನ ತ:ಖ್ತ ಸಲ್ಲಿಸುವುದು.
12. ತಾಲ್ಲೂಕಿನ ರಾಜ್ಯವಲಯ MPIC ಯೋಜನೆಗಳ ಹಾಗೂ RKVY ಯೋಜನೆ NREGS & NHM ಯೋಜನೆಗಳ ಅನುಷ್ಠಾನಗೊಳಿಸಿ ಪ್ರಗತಿ ವರದಿಗಳನ್ನು ಕ್ರೋಢೀಕರಿಸಿ ಮೇಲಾಧಿಕಾರಿಗಳಿಗೆ ಸಲ್ಲಿಸುವುದು.
13. ಅಡಿಟ್ ಬಗ್ಗೆ: ಇಲಾಖಾ ಆಂತರಿಕ ಲೆಕ್ಕ ತಪಾಸಣೆ: ಎಜಿ ಅಡಿಟ್ ಕಂಡಿಕೆಗಳಿಗೆ ಅನುಸರಣಾ ವರದಿ ಸಲ್ಲಿಸುವುದು
14. ನಿಗದಿತ ಸಮಯಕ್ಕೆ ಸಿಬ್ಬಂದಿಗಳ ಕಾರ್ಯನಿರ್ವಹಣಾ ವರದಿಯನ್ನು ಸಲ್ಲಿಸುವುದು.

4(ಬಿ) (III):ನಿರ್ಣಯ ತೆಗೆದುಕೊಳ್ಳುವಂತಹ ಪ್ರಸ್ತಾವನೆಗಳಲ್ಲಿ ಪಾಲಿಸಬೇಕಾದ ಕ್ರಮ ಮೇಲ್ವಿಚಾರಣೆ ಚಾನಲ್‌ಗಳು ಮತ್ತು ಅಕೌಂಟೆಬಿಲಿಟಿ ಸೇರಿದಂತೆ

ವಿಷಯ ನಿರ್ವಾಹಕರು:	ವಿವರ
ಪ್ರಥಮ ದರ್ಜೆ ಸಹಾಯಕರು	<p>ತಾವು ಸ್ವೀಕರಿಸಿದ ಪತ್ರದ ಸಂಬಂಧ ನಿಯಮಗಳ ಮತ್ತು ಸುತ್ತೋಲೆ: ಸೂಚನೆಗಳನ್ನು ಗಮನಿಸಿ ಮುಂದಿನ ಆದೇಶಕ್ಕಾಗಿ ಕಡತವನ್ನು ವಿಳಂಬವಿಲ್ಲದೇ ತ್ವರಿತವಾಗಿ ಮಂಡಿಸುವುದು.</p> <p>ತಾವು ಸ್ವೀಕರಿಸಿದ ಪತ್ರದ ಸಂಬಂಧ ನಿಯಮಗಳ ಮತ್ತು ಸುತ್ತೋಲೆ: ಸೂಚನೆಗಳನ್ನು ಗಮನಿಸಿ ಮುಂದಿನ ಆದೇಶಕ್ಕಾಗಿ ಕಡತವನ್ನು ವಿಳಂಬವಿಲ್ಲದೇ ತ್ವರಿತವಾಗಿ ಮಂಡಿಸುವುದು.</p>
ಸಹಾಯಕ ತೋಟಗಾರಿಕೆ ಅಧಿಕಾರಿ (ತಾ.ಸ.)	<p>ಕಚೇರಿಗೆ ಸಂಬಂಧಿಸಿದ ಎಲ್ಲಾ ತಾಂತ್ರಿಕ ಕಡತಗಳ ನಿರ್ವಹಣೆ, MPIC, RKVY, NREGS ಯೋಜನೆಗಳ ಪ್ರಗತಿ ವರದಿ ತಯಾರಿಸುವುದು. ಸಾರ್ವಜನಿಕರಿಗೆ ತೋಟಗಾರಿಕೆ ಬೆಳೆಗಳ ಬಗ್ಗೆ ಮಾಹಿತಿ ನೀಡುವುದು. ಹಾಗೂ ತಾಲ್ಲೂಕಿನ ಹೋಬಳಿಗಳಿಂದ ವರದಿಗಳನ್ನು ಕ್ರೋಡೀಕರಿಸುವುದು. ಹಾಗೂ ಕೇಂದ್ರ ದಾಸ್ತಾನು ನಿರ್ವಹಣೆ, ಎನ್.ಹೆಚ್.ಎಂ ದಾಸ್ತಾನು ನಿರ್ವಹಣೆ ಮಾಡುವುದು.</p>
ಸಹಾಯಕ ತೋಟಗಾರಿಕೆ ಅಧಿಕಾರಿ. ಕಸಬಾ, ದೊಡ್ಡಮಗ್ಗೆ, ಮಲ್ಲಿಪಟ್ಟಣ, ರಾಮನಾಥಪುರ, ಕೋಣನೂರು	<ul style="list-style-type: none"> <li>• ಇವರು ಹೋಬಳಿ ಮಟ್ಟದ ತೋಟಗಾರಿಕೆ ಅಧಿಕಾರಿಗಳಾಗಿದ್ದು ಸಂಬಂಧಪಟ್ಟ ಹೋಬಳಿ ವಿಸ್ತೀರ್ಣವು ಇವರ ವ್ಯಾಪ್ತಿಗೊಳಪಟ್ಟಿರುತ್ತದೆ.</li> <li>• ಆಯಾ ಹೋಬಳಿಯ ತೋಟಗಾರಿಕೆ ಬೆಳೆಗಳ ಒಟ್ಟು ವಿಸ್ತೀರ್ಣ, ಬೆಳೆಯುತ್ತಿರುವ ಬೆಳೆ ಹಾಗೂ ಅದರ ಮಾರುಕಟ್ಟೆಯ ಬಗ್ಗೆ ಸಂಪೂರ್ಣ ಮಾಹಿತಿ ಇಡುವುದು. ಗ್ರಾಮವಾರು ತೋಟಗಾರಿಕೆ ಬೆಳೆಗಳ ಪಟ್ಟಿ ಇಡುವುದು. ಕನಿಷ್ಠ ಕಾಯಂ ತೋಟಗಾರಿಕೆ ಬೆಳೆಗಳನ್ನು ಹೊಂದಿರುವ ತೋಟಗಾರರ ಪಟ್ಟಿ ಇಡುವುದು. ಸದರಿ ಬೆಲೆಗಳು ಆರ್.ಟಿ.ಸಿಯಲ್ಲಿ ನಂಟಾದಾಗಿರುವ ಬಗ್ಗೆ ಧೃಡೀಕರಿಸುವುದು.</li> <li>• ಸಂಸಕರಣೆ ಘಟಕಗಳು, ಮಾರುಕಟ್ಟೆಗಳು ಇವುಗಳ ವಿವರಗಳನ್ನು ನಿಗದಿತ ನಮೂನೆಯಲ್ಲಿ ನಿರ್ವಹಿಸುವುದು.</li> <li>• ಎನ್.ಹೆಚ್.ಎಂ, ಎಂ.ಐ.ಎಸ್, ಸಿ.ಡಿ.ಬಿ ಯೋಜನೆ ಸಂಬಂಧಿಸಿದಂತೆ ಹಾಗೂ ರಾಜ್ಯವಲಯ, ಜಿಲ್ಲಾ ವಲಯ ಯೋಜನೆ ಅಧೀನದ ಫಲಾನುಭವಿಗಳನ್ನು ಗುರುತಿಸಿ ಶಿಫಾರಸ್ಸು ಮಾಡುವುದು.</li> <li>• ತೋಟಗಾರಿಕೆ ಚಟುವಟಿಕೆಗಳ ಬಗ್ಗೆ ತರಬೇತಿ ನೀಡುವ ಮೂಲಕ ರೈತರಲ್ಲಿ ಅರಿವು ಮೂಡಿಸುವುದು.</li> <li>• ಆಯಾ ಹೋಬಳಿ ಮಟ್ಟದಲ್ಲಿ ಬೆಳೆಗಳಲ್ಲಿ ಕಾಣಿಸಿಕೊಳ್ಳುವ ಕೀಟ ಬಾಧೆಯ ಬಗ್ಗೆ ತಕ್ಷಣ ಮೇಲಾಧಿಕಾರಿಗಳಿಗೆ ವರದಿ ಮಾಡುವುದು. ಕೀಟ ಬಾಧೆಗಳ ನಿಯಂತ್ರಣಕ್ಕೆ ರೈತರಿಗೆ ಸೂಕ್ತ ಸಲಹೆ ನೀಡುವುದು.</li> <li>• ಕಾಲ ಕಾಲಕ್ಕೆ ಮೇಲಾಧಿಕಾರಿಗಳು ನೀಡುವ ಸೂಚನೆಯನ್ನು ಪಾಲಿಸುವುದು.</li> </ul>

	<ul style="list-style-type: none"> <li>• ಹೋಬಳಿ ಮಟ್ಟದಲ್ಲಿ ಕಾಲ ಕಾಲಕ್ಕೆ ಬೇಕಾಗುವ ಬೀಜಗಳು, ಸಸಿಗಳು, ಗೊಬ್ಬರ ಇತ್ಯಾದಿಗಳನ್ನು ಅಂದಾಜು ಮಾಡಿ ಮೇಲಾಧಿಕಾರಿಗಳಿಗೆ ವರದಿ ಮಾಡುವುದು.</li> <li>• ಬೆಲೆ ಕುಸಿತದ ಬಗ್ಗೆ ವರದಿಯನ್ನು ತಯಾರಿಸುವುದು, ಮುಂಜಾಗ್ರತೆ ವಹಿಸುವುದು.</li> <li>• ಫಸಲು ನಾಶದ ಸಂದರ್ಭದಲ್ಲಿ ಮಾಹಿತಿ ಸಂಗ್ರಹಿಸುವುದು ಮತ್ತು ಈ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುವುದು.</li> <li>• ಮಣ್ಣು ಮತ್ತು ನೀರಿನ ಪರೀಕ್ಷೆಯ ಅಗತ್ಯತೆ ಬಗ್ಗೆ ರೈತರಿಗೆ ತರಬೇತಿ ನೀಡುವುದು ಮತ್ತು ಇವುಗಳ ಪರೀಕ್ಷೆಯ ಬಗ್ಗೆ ರೈತರಿಗೆ ಮಾಹಿತಿ ನೀಡುವುದು.</li> <li>• ವಿವಿಧ ಯೋಜನೆ ಫಲಾನುಭವಿಗಳ ವರ್ಷವಾರು ಪಟ್ಟಿ ಇಡುವುದು, ರಫ್ತು ಬೆಳೆ ಬಗ್ಗೆ ಮಾಹಿತಿ ಇಡುವುದು.</li> <li>• ಹೊಸ ಕಾರ್ಯಕ್ರಮಗಳು ಮತ್ತು ತಾಂತ್ರಿಕ ಅಂಶಗಳ ಬಗ್ಗೆ ರೈತರಿಗೆ ಮಾಹಿತಿ ನೀಡುವುದು.</li> <li>• ತೋಟಗಾರಿಕೆ ಬೆಳೆಗಳ ಹೊಸ ಆವಿಷ್ಕಾರಗಳು ಮತ್ತು ಹೊಸ ಸಾಹಸಗಳಿಗೆ ರೈತರನ್ನು ಉತ್ತೇಜಿಸುವುದು ಮತ್ತು ತರಬೇತಿ ನೀಡುವುದು.</li> <li>• ಹೋಬಳಿ ವ್ಯಾಪ್ತಿಯಲ್ಲಿ ಸಂತೆಗಳ ಬಗ್ಗೆ ಮಾಹಿತಿ ಸಂಗ್ರಹಿಸುವುದು. ಈ ಸಂತೆಗಳಲ್ಲಿ ತೋಟಗಾರಿಕೆ ಬೆಳೆಗಳ ಬಗ್ಗೆ ರೈತರುಗಳಿಗೆ ಮಾಹಿತಿ ನೀಡುವುದು.</li> </ul>
<p>ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಅರಕಲಗೂಡು.</p>	<p>ಪ್ರಸ್ತಾವನೆ ಮೇಲೆ ತೆಗೆದುಕೊಳ್ಳಬೇಕಾದ ಕ್ರಮದ ಬಗ್ಗೆ ತೀರ್ಮಾನಿಸಿ ತಮ್ಮ ಹುದ್ದೆಗೆ ನೀಡಿರುವ ಅಧಿಕಾರಕ್ಕೆ ಷರತ್ತು ಅನುಮೋದಿಸಿ : ಮಂಜೂರಾತಿ ನೀಡುವುದು. ಅಗತ್ಯ ತೆಗೆದುಕೊಳ್ಳುವಾಗ ತೋಟಗಾರಿಕೆ (ಜಿ.ಪಂ) ಹಾಸನ ರವರಿಗೆ ಮೇಲುರುಜು:ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸುವುದು. ನಿರ್ದೇಶನಾಲಯದಲ್ಲಿ ಸಂಬಂಧಪಟ್ಟ ಮೇಲಾಧಿಕಾರಿ ಗಳಿಗೆ ಮಂಜೂರಾತಿಗೆ ಹಾಗೂ ಎ.ಜಿ. ಕಛೇರಿಗೆ ಪತ್ರವ್ಯವಹರಿಸುವುದು.</p>

4ಬಿ (IV): ಕೆಲಸ ಕಾರ್ಯಗಳನ್ನು ನಿರ್ವಹಿಸಲು ನಿಗದಿಪಡಿಸಲಾದ ವಿಧಾನಗಳು, ಕಟ್ಟುಪಾಡುಗಳು

<p>1. ವಿಷಯ ನಿರ್ವಾಹಕರು ಪ್ರ.ದ.ಸ.</p>	<p>ವಹಿಸಲಾದ ಎಲ್ಲಾ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವುದು ಮತ್ತು ಕಡತಗಳ ಚಲನ ವಲನ ವಹಿಯನ್ನು ನಿರ್ವಹಿಸುವುದು ನಿಯಮಗಳನ್ವಯ ಕಡತ ಮಂಡಿಸುವುದು.</p> <p>ಹಂಚಿಕೆಯಾದ ವಿಷಯವನ್ನು ಸಮರ್ಪಕವಾಗಿ ನಿಯಮಗಳನ್ವಯ ಪರಿಶೀಲಿಸಿ ಕಡತವನ್ನು ರಚಿಸಿ ಕಛೇರಿ ಕೈಪಿಡಿಯಲ್ಲಿನ ನಿಯಮಗಳನ್ವಯ ಮುಂದಿನ ಆದೇಶ ಕೋರಿ ಕಡತ ಮಂಡಿಸುವುದು. ನಗಧುವಹಿ ನಿರ್ವಹಣೆ, ಲೆಕ್ಕಾಂತಪಾಸಣಾ ಕಡತ ನಿರ್ವಹಣೆ, ಪ್ರಮುಖ ವಹಿಗಳ ನಿರ್ವಹಣೆ, ಸಾದಿಲ್ವಾರು ಜಲ್ಲಗಳ/ವಹಿಗಳ ನಿರ್ವಹಣೆ,</p>
<p>2 ವಿಷಯ ನಿರ್ವಾಹಕರು ದ್ವಿ.ದ.ಸ</p>	<p>ಅಧಿಕಾರಿ/ನೌಕರರ ಸಂಬಳದ ಜಲ್ಲಗಳ ತಯಾರಿಕೆ, ಅದಕ್ಕೆ ಸಂಬಂಧಿಸಿದ ಕಡತ ನಿರ್ವಹಣೆ, ಕಛೇರಿಗೆ ಸ್ವೀಕೃತವಾಗುವ ಪತ್ರಗಳ ಅವಕ ಮಾಡಿಕೊಳ್ಳುವುದು ಮತ್ತು ಕಛೇರಿಯಿಂದ ಕಟುಹಿಸಬೇಕಾದ ಪತ್ರಗಳನ್ನು ರವಾನೆ ಮಾಡುವುದು, ಚಲನಾವಲನಾ ವಹಿ ನಿರ್ವಹಣೆ ಮತ್ತು ವಹಿಸಲಾದ ಎಲ್ಲಾ ಕರ್ತವ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವುದು.</p>
<p>ಸಹಾಯಕ ತೋಟಗಾರಿಕೆ ಅಧಿಕಾರಿ. ಕಸಬಾ, ದೊಡ್ಡಮಗ್ಗ, ಮಲ್ಲಿಪಟ್ಟಣ, ರಾಮನಾಥಪುರ, ಕೋಣನೂರು</p>	<ul style="list-style-type: none"> <li>• ಇವರು ಹೋಬಳಿ ಮಟ್ಟದ ತೋಟಗಾರಿಕೆ ಅಧಿಕಾರಿಗಳಾಗಿದ್ದು ಸಂಬಂಧಪಟ್ಟ ಹೋಬಳಿ ವಿಸ್ತೀರ್ಣವು ಇವರ ವ್ಯಾಪ್ತಿಗೊಳಪಟ್ಟಿರುತ್ತದೆ.</li> <li>• ಆಯಾ ಹೋಬಳಿಯ ತೋಟಗಾರಿಕೆ ಬೆಳೆಗಳ ಒಟ್ಟು ವಿಸ್ತೀರ್ಣ, ಬೆಳೆಯುತ್ತಿರುವ ಬೆಳೆ ಹಾಗೂ ಅದರ ಮಾರುಕಟ್ಟೆಯ ಬಗ್ಗೆ ಸಂಪೂರ್ಣ ಮಾಹಿತಿ ಇಡುವುದು. ಗ್ರಾಮವಾರು ತೋಟಗಾರಿಕೆ ಬೆಳೆಗಳ ಪಟ್ಟಿ ಇಡುವುದು. ಕನಿಷ್ಠ ಕಾಯಂ ತೋಟಗಾರಿಕೆ ಬೆಳೆಗಳನ್ನು ಹೊಂದಿರುವ ತೋಟಗಾರರ ಪಟ್ಟಿ ಇಡುವುದು. ಸದರಿ ಬೆಳೆಗಳು ಆರ್.ಟಿ.ಸಿಯಲ್ಲಿ ನಂಟುದಾಗಿರುವ ಬಗ್ಗೆ ಧೃಡೀಕರಿಸುವುದು.</li> <li>• ಸಂಸಕರಣೆ ಘಟಕಗಳು, ಮಾರುಕಟ್ಟೆಗಳು ಇವುಗಳ ವಿವರಗಳನ್ನು ನಿಗದಿತ ನಮೂನೆಯಲ್ಲಿ ನಿರ್ವಹಿಸುವುದು.</li> <li>• ಎನ್.ಹೆಚ್.ಎಂ, ಎಂ.ಐ.ಎಸ್, ಸಿ.ಡಿ.ಬಿ ಯೋಜನೆ ಸಂಬಂಧಿಸಿದಂತೆ ಹಾಗೂ ರಾಜ್ಯವಲಯ, ಜಿಲ್ಲಾ ವಲಯ ಯೋಜನೆ ಅಧೀನದ ಫಲಾನುಭವಿಗಳನ್ನು ಗುರುತಿಸಿ ಶಿಫಾರಸ್ಸು ಮಾಡುವುದು.</li> <li>• ತೋಟಗಾರಿಕೆ ಚಟುವಟಿಕೆಗಳ ಬಗ್ಗೆ ತರಬೇತಿ ನೀಡುವ ಮೂಲಕ ರೈತರಲ್ಲಿ ಅರಿವು ಮೂಡಿಸುವುದು.</li> <li>• ಆಯಾ ಹೋಬಳಿ ಮಟ್ಟದಲ್ಲಿ ಬೆಳೆಗಳಲ್ಲಿ ಕಾಣಿಸಿಕೊಳ್ಳು ಕೀಟ ಬಾಧೆಯ ಬಗ್ಗೆ ತಕ್ಷಣ ಮೇಲಾಧಿಕಾರಿಗಳಿಗೆ ವರಧಿ ಮಾಡುವುದು. ಕೀಟ ಬಾಧೆಗಳ ನಿಯಂತ್ರಣಕ್ಕೆ ರೈತರಿಗೆ ಸೂಕ್ತ ಸಲಹೆ ನೀಡುವುದು.</li> <li>• ಕಾಲ ಕಾಲಕ್ಕೆ ಮೇಲಾಧಿಕಾರಿಗಳು ನೀಡುವ ಸೂಚನೆಯನ್ನು ಪಾಲಿಸುವುದು.</li> <li>• ಹೋಬಳಿ ಮಟ್ಟದಲ್ಲಿ ಕಾಲ ಕಾಲಕ್ಕೆ ಬೇಕಾಗುವ ಬೀಜಗಳು, ಸಸಿಗಳು, ಗೊಬ್ಬರ ಇತ್ಯಾಧಿಗಳನ್ನು ಅಂದಾಜು ಮಾಡಿ ಮೇಲಾಧಿಕಾರಿಗಳಿಗೆ ವರಧಿ ಮಾಡುವುದು.</li> <li>• ಬೆಲೆ ಕುಸಿತದ ಬಗ್ಗೆ ವರಧಿಯನ್ನು ತಯಾರಿಸುವುದು, ಮುಂಜಾಗ್ರತೆ ವಹಿಸುವುದು.</li> </ul>

	<ul style="list-style-type: none"> <li>• ಫಸಲು ನಾಶದ ಸಂದರ್ಭದಲ್ಲಿ ಮಾಹಿತಿ ಸಂಗ್ರಹಿಸುವುದು ಮತ್ತು ಈ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುವುದು.</li> <li>• ಮಣ್ಣು ಮತ್ತು ನೀರಿನ ಪರೀಕ್ಷೆಯ ಅಗತ್ಯತೆ ಬಗ್ಗೆ ರೈತರಿಗೆ ತರಬೇತಿ ನೀಡುವುದು ಮತ್ತು ಇವುಗಳ ಪರೀಕ್ಷೆಯ ಬಗ್ಗೆ ರೈತರಿಗೆ ಮಾಹಿತಿ ನೀಡುವುದು.</li> <li>• ವಿವಿಧ ಯೋಜನೆ ಫಲಾನುಭವಿಗಳ ವರ್ಷವಾರು ಪಟ್ಟಿ ಇಡುವುದು, ರಫ್ತು ಬೆಳೆ ಬಗ್ಗೆ ಮಾಹಿತಿ ಇಡುವುದು.</li> <li>• ಹೊಸ ಕಾರ್ಯಕ್ರಮಗಳು ಮತ್ತು ತಾಂತ್ರಿಕ ಅಂಶಗಳ ಬಗ್ಗೆ ರೈತರಿಗೆ ಮಾಹಿತಿ ನೀಡುವುದು.</li> <li>• ತೋಟಗಾರಿಕೆ ಬೆಳೆಗಳ ಹೊಸ ಆವಿಷ್ಕಾರಗಳು ಮತ್ತು ಹೊಸ ಸಾಹಸಗಳಿಗೆ ರೈತರನ್ನು ಉತ್ತೇಜಿಸುವುದು ಮತ್ತು ತರಬೇತಿ ನೀಡುವುದು.</li> <li>• ಹೋಬಳಿ ವ್ಯಾಪ್ತಿಯಲ್ಲಿ ಸಂತೆಗಳ ಬಗ್ಗೆ ಮಾಹಿತಿ ಸಂಗ್ರಹಿಸುವುದು. ಈ ಸಂತೆಗಳಲ್ಲಿ ತೋಟಗಾರಿಕೆ ಬೆಳೆಗಳ ಬಗ್ಗೆ ರೈತರುಗಳಿಗೆ ಮಾಹಿತಿ ನೀಡುವುದು.</li> </ul>
<p>ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಅರಕಲಗೂಡು.</p>	<p>ಸಲ್ಲಿಸಲಾದ ಕಡತಗಳನ್ನು ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದು, ಅಗತ್ಯತೆಗೆ ಅನುಸಾರವಾಗಿ ತೋಟಗಾರಿಕೆ ಉಪನಿರ್ದೇಶಕರು (ಜಿ.ಪಂ) ಹಾಸನ ರವರಿಗೆ ಹಾಗೂ ನಿರ್ದೇಶನಾಲಯ, ಮಹಾಲೇಖಪಾಲರ ಕಛೇರಿಗೆ ಪತ್ರವ್ಯವಹರಿಸುವುದು. ಜರೂರು ಮತ್ತು ಅದ್ಯತೆಗೆ ಅನುಗುಣವಾಗಿ ಕರ್ತವ್ಯ ನಿರ್ವಹಿಸುವುದು.</p>



4(ಬಿ) (V): ನೌಕರರು ಅವರವರ ಕರ್ತವ್ಯಗಳನ್ನು ನಿರ್ವಹಿಸಲು ಉಪಯೋಗಿಸುವ :ಯಂತ್ರಣದಲ್ಲಿಟ್ಟು ಕೊಂಡಿರುವ ನಿಯಮಗಳು: ಸೂಚನೆಗಳು:  
ಕೈಪಿಡಿಗಳು ದಾಖಲೆಗಳು ಮತ್ತು ನಿಬಂಧನೆಗಳು.

- 1) ಕರ್ನಾಟಕ ನಾಗರೀಕ ಸೇವಾ ನಿಯಮಗಳು (ಕೆ.ಸಿ.ಎಸ್.ಆರ್.)
- 2) ಕರ್ನಾಟಕ ನಾಗರೀಕ ಸೇವಾ ನಿಯಮ (ವರ್ಗೀಕರಣ ನಿಯಂತ್ರಣ, ಮೇಲ್ಮನವಿ ನಿಯಮಗಳು)
- 3) ಕರ್ನಾಟಕ ಆರ್ಥಿಕ ಸಂಹಿತೆ (ಕೆ.ಎಫ್.ಸಿ)
- 4) ಆಯವ್ಯಯ ಕೈಪಿಡಿ (ಬಿ.ಎಮ್.)
- 5) ಕರ್ನಾಟಕ ಖಜಾನೆ ಸಂಹಿತೆ (ಕೆ.ಎಫ್.ಸಿ)
- 6) ಸಾದಿಲ್ವಾರು ವೆಚ್ಚ ಕೈಪಿಡಿ (ಎಮ್.ಸಿ.ಇ.)
- 7) ಕಛೇರಿ ಕೈಪಿಡಿ
- 8) ಕರ್ನಾಟಕ ನಾಗರೀಕ ಸೇವಾ ನಡತೆ ನಿಯಮ (ಕಡಕ್ಕ ರೂಲ್ಸ್)
- 9) ಇಲಾಖಾ ಮತ್ತು ಆರ್ಥಿಕ ಇಲಾಖೆ ಹೊರಡಿಸಿದ ಡೆಲಿಗೇಷನ್ ಆಫ್ ಪಾವರ್ಟಿ
- 10) ಸರ್ಕಾರದ ಅಧಿಸೂಚನೆಗಳು, ಸುತ್ತೋಲೆಗಳು ಇತ್ಯಾದಿ.
- 11) ನಿರ್ದೇಶನಾಲಯದಿಂದ ಹೊರಡಿಸಿದ ಸುತ್ತೋಲೆಗಳು ಹಾಗೂ ವಿಶೇಷ ಆದೇಶಗಳು.
- 12) ಜಿ.ಪಿ.ಎಫ್. ರೂಲ್ಸ್
- 13) ವೈದ್ಯಕೀಯ ವೆಚ್ಚದ ನಿಯಮಗಳು (ಮೆಡಿಕಲ್ ಅಟೆಂಡೆನ್ಸ್)
- 14) ಇಲಾಖಾ ನಿಗದಿಪಡಿಸಿದ ದರದ ಪುಸ್ತಕ (ಎಸ್.ಆರ್. ಬುಕ್)

4(ಬಿ)(VI) ಕಡತ ಶೀರ್ಷಿಕೆ:

ಕ್ರ.ಸಂ.	ಕಡತದ ಶಾಖೆ	ದಾಖಲೆಗಳ ಉಲ್ಲೇಖ
1	ಸಿಬ್ಬಂದಿ	ಸಿಬ್ಬಂದಿ ಮತ್ತು ಅಧಿಕಾರಿಗಳ ಶಿಸ್ತು, ನಡತೆ ಮತ್ತು ಇತರೆ ವಿಷಯಗಳು ಸ್ವೀಕೃತಿ ಮತ್ತು ರವಾನೆ.
2	ಶಿಸ್ತು ಶಾಖೆ	ಶಿಸ್ತು ಕ್ರಮಗಳ ಕಡತ ನ್ಯಾಯಾಲಯ ಪ್ರಕರಣ ಎಚಿ:ಇಲಾಖಾ ಅಡಿಟಿಗಳ ಕಡತಗಳ ಪರಿಶೀಲನೆ
3	ಲೆಕ್ಕಪಾಸಣೆ	
4	ಕಾನೂನು ಕೋಶ	
5	ಲೆಕ್ಕಪಾಸಣೆ	ನಗದು ಪುಸ್ತಕ ಡಿ.ಸಿ. ಬಿಲ್ಲುಗಳು, ಲೆಕ್ಕಪತ್ರ ಲೇಖನ ಸಾಮಗ್ರಿಗಳ ಕಡತ ವಾಹನ ಕಡತ
6	ಲೇಖನಸಾಮಗ್ರಿ	
7	ತಾಂತ್ರಕ ವಿಭಾಗ	MPIC, RKVY, NREGS ಪ್ರಗತಿ ವರದಿ ಕಡತ, ಪತ್ರವ್ಯವಹಾರ, ಫಸಲು ಹರಾಜು ಇನ್ನಿತರೆ.

4(ಬಿ)(VII): ಪಾಲಿಸಿಗಳನ್ನು ಮಾಡುವಾಗ ಅಥವಾ ಅನುಷ್ಠಾನಗೊಳಿಸುವ ಸಂದರ್ಭದಲ್ಲಿ ಇರುವ ಏರ್ಪಾಡುಗಳು ಸಾರ್ವಜನಿಕ ಸದಸ್ಯರುಗಳ ಸಹಭಾಗಿತ್ವ ಮುಕ್ತಾದ ವಿವರಗಳು ಸಾರ್ವಜನಿಕರಿಗೆ ತೋಟಗಾರಿಕೆ ಬಗ್ಗೆ ಮಾಹಿತಿ ನೀಡಲಾಗುತ್ತಿದೆ.

4(ಬಿ)(VIII): ಈ ಇಲಾಖೆಯಿಂದ ರಚಿಸಲ್ಪಡುವ ಅಥವಾ ಸಲಹೆಗಳನ್ನು ಪಡೆಯುವ ಸಲುವಾಗಿ ಎರಡು ಅಥವಾ ಅದಕ್ಕಿಂತ ಹೆಚ್ಚಾಗಿರುವ ಸದಸ್ಯರಿಂದ ರಚಿಸಲ್ಪಡುವ ನಿಗಮ ಕೌನ್ಸಿಲ್ ಬೋರ್ಡ್ ಸಮಿತಿ ಅಥವಾ ಇತರ ಬಾಡಿಯ ಪಟ್ಟಿ ಹಾಗೂ ಇಂತಹ ಕಮಿಟಿ ಮತ್ತು ಸಮಿತಿಗಳು ನಡೆಸುವ ಸಭೆ ಮತ್ತು ನಡವಳಿಗಳನ್ನು ಸಾರ್ವಜನಿಕರು ವೀಕ್ಷಿಸಬಹುದೆ ಅಥವಾ ಇಂತಹ ಸಭೆಗಳ ನಡವಳಿಗಳನ್ನು ವೀಕ್ಷಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆಯೆ: ಈ ಕಛೇರಿಯ ಅಧೀನ ಯಾವುದೇ ನಿಗಮ, ಕೌನ್ಸಿಲ್ ಬೋರ್ಡ್ ಸಮಿತಿಗಳು ಕಾರ್ಯನಿರ್ವಹಿಸುತ್ತಿಲ್ಲ.

4(ಬಿ)(IX): ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಅರಕಲಗೂಡು. ರವರ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ: ನೌಕರರ ದೂರವಾಣಿ ವಿವರಗಳ ಪಟ್ಟಿ.

ಕ್ರ.ಸಂ:	ಹುದ್ದೆ	ಹೆಸರು	ದೂರವಾಣಿ ಸಂಖ್ಯೆ
1	ತೋಟಗಾರಿಕೆ ಸಹಾಯಕರು	ತಾರಾನಾಥ ಎಸ್.ಕೆ	9541105540
2	ತೋಟಗಾರಿಕೆ ಸಹಾಯಕರು	ಶಶಿಕುಮಾರ್	8497843922
3	ತೋಟಗಾರಿಕೆ ಸಹಾಯಕರು	ಸೌಮ್ಯ ಬಿ.ಆರ್.	9591906502
4	ತೋಟಗಾರಿಕೆ ಸಹಾಯಕರು	ಖಾಲಿ ಹುದ್ದೆ	-
5	ಪ್ರ.ದ.ಸ	ಕೃಷ್ಣಮೂರ್ತಿ	9741189326
6	ದ್ವಿ.ದ.ಸ	ನಟರಾಜ್	9535003076
7	ಸಹಾಯಕ ತೋಟಗಾರಿಕೆ ಅಧಿಕಾರಿ, (ತಾಂತ್ರಿಕ ಸಹಾಯಕರು)	ಧನಂಜಯ್ ಕೆ.ಹೆಚ್	8050214245
8	ಸಹಾಯಕ ತೋಟಗಾರಿಕೆ ಅಧಿಕಾರಿ, (ದೊಡ್ಡಮಗ್ಗೆ)	ಖಾಲಿ ಹುದ್ದೆ	-
9	ಸಹಾಯಕ ತೋಟಗಾರಿಕೆ ಅಧಿಕಾರಿ, (ಕೊಣನೂರು)	ಜಗನ್ನಾಥ ಹೆಚ್.ಆರ್	7353727232
10	ಸಹಾಯಕ ತೋಟಗಾರಿಕೆ ಅಧಿಕಾರಿ, (ಮಲ್ಲಪಟ್ಟಣ)	ಖಾಲಿ ಹುದ್ದೆ	-
11	ಸಹಾಯಕ ತೋಟಗಾರಿಕೆ ಅಧಿಕಾರಿ, (ರಾಮನಾಥಪುರ)	ಜೀವನ್ ಆರ್	9481876142
12	ಸಹಾಯಕ ತೋಟಗಾರಿಕೆ ಅಧಿಕಾರಿ, (ಕಸಬಾ)	ರಾಜೇಶ್ ಡಿ	7019205501
13	ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು	ಶ್ರೀಮತಿ ಹರ್ಷಿಯಾ ತಬಸ್ಸುಂ	08175-221491

4(ಬಿ)(X) ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಅರಕಲಗೂಡು ರವರ ಅಧೀನದಲ್ಲಿ  
ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ; ನೌಕರರ ಏಪ್ರಿಲ್-2017ನೇ ಮಾಹೆಯ ವೇತನದ ವಿವರಗಳು

ಕ್ರ.ಸಂ:	ಹುದ್ದೆ	ಹೆಸರು	ವೇತನ
1	ತೋಟಗಾರಿಕೆ ಸಹಾಯಕರು	ತಾರಾನಾಥ ಎಸ್.ಕೆ	12500-24000
2	ತೋಟಗಾರಿಕೆ ಸಹಾಯಕರು	ಶಶಿಕುಮಾರ್	12500-24000
3	ತೋಟಗಾರಿಕೆ ಸಹಾಯಕರು	ಸೌಮ್ಯ ಬಿ.ಆರ್.	12500-24000
4	ತೋಟಗಾರಿಕೆ ಸಹಾಯಕರು	ನಿತ್ಯ ಎಂ.ಡಿ	12500-24000
5	ಪ್ರಥಮ ದರ್ಜೆ ಸಹಾಯಕರು	ಕೃಷ್ಣಮೂರ್ತಿ. ಎನ್	14550-26700
6	ದ್ವಿತೀಯ ದರ್ಜೆ ಸಹಾಯಕರು	ನಟರಾಜ್	11600-2100
7	ಸಹಾಯಕ ತೋಟಗಾರಿಕೆ ಅಧಿಕಾರಿ (ತಾಂತ್ರಿಕ ಸಹಾಯಕರು)	ಧನಂಜಯ್ ಕೆ.ಹೆಚ್	21600-40050
8	ಸಹಾಯಕ ತೋಟಗಾರಿಕೆ ಅಧಿಕಾರಿ, (ದೊಡ್ಡಮಗ್ಗೆ)	ಖಾಲಿ ಹುದ್ದೆ	-
9	ಸಹಾಯಕ ತೋಟಗಾರಿಕೆ ಅಧಿಕಾರಿ, (ತೋಣನೂರು)	ಜಗನ್ನಾಥ ಹೆಚ್.ಆರ್	21600-40050
10	ಸಹಾಯಕ ತೋಟಗಾರಿಕೆ ಅಧಿಕಾರಿ, (ಮಲ್ಲಪಟ್ಟಣ)	ಖಾಲಿ ಹುದ್ದೆ	-
11	ಸಹಾಯಕ ತೋಟಗಾರಿಕೆ ಅಧಿಕಾರಿ, (ರಾಮನಾಥಪುರ)	ಜೀವನ್ ಆರ್	21600-40050
12	ಸಹಾಯಕ ತೋಟಗಾರಿಕೆ ಅಧಿಕಾರಿ, (ತಸಬಾ)	ರಾಜೇಶ್ ಡಿ	21600-40050
13	ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು	ಶ್ರೀಮತಿ ಹರ್ಷಿಯಾ ತಬಸ್ಸುಂ	22800-43200

4(ಬಿ)(XI): ಆಯವ್ಯಯ ವಿತರಣೆ(2010)

ಕ್ರ.ಸಂ	ಕಛೇರಿಯ ಹೆಸರು	ಲೆಕ್ಕಶಿಷ್ಟಿಕೆ	ಮೊತ್ತ ಲಕ್ಷ ರೂ.ಗಳಲ್ಲಿ
1	ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಅರಕಲಗೂಡು.	2435-00-101-0-26 - ಲೋಕನೇತರ	0.15

4(ಬಿ)(XII) : ಸಹಾಯಧನದೊಂದಿಗೆ ನಡೆಸುವ ಯೋಜನೆಗಳು ಅಂತಹ ಯೋಜನೆಗಳ

ಫಲಾನುಭವಿಗಳ ವಿವರ ಹಾಗೂ ಮಂಜೂರಾದ ಹಣ:2016-17 ನೇ ಸಾಲಿಗೆ

ಕ್ರ.ಸಂ	ಯೋಜನೆಯ ಹೆಸರು	ಲೆಕ್ಕಶೀರ್ಷಿಕೆ	ಬಿಡುಗಡೆಯಾದ ಹಣ	ಭರಿಸಲಾದ ವೆಚ್ಚ (ರೂ.ಲಕ್ಷಗಳಲ್ಲಿ)
<b>ಜಿಲ್ಲಾಪಂಚಾಯತ್ ಯೋಜನೆಗಳು</b>				
1	ತಾಳೆ ಬೆಳೆ ಯೋಜನೆ	2435-00-101-0-08	2.99	2.99
2	ಜೇನು ಕೃಷಿ ಯೋಜನೆ	2851-00-107-0-33	0.714	0.714
3	ಪ್ರಚಾರ ಮತ್ತು ಸಾಹಿತ್ಯ	2435-00-101-0-38	0.1685	0.16825
<b>ತಾಲ್ಲೂಕು ಪಂಚಾಯತ್ ಯೋಜನೆಗಳು</b>				
1	ರೈತರಿಗೆ ಸಹಾಯ	2435-00-101-0-62	0.49	0.49
2	ರೈತರಿಗೆ ತರಬೇತಿ	2435-00-101-0-64	0.30	0.30
3	ವಿಶೇಷ ಘಟಕ ಯೋಜನೆ	2225-00-101-0-64	-	-
<b>ರಾಜ್ಯವಲಯ ಯೋಜನೆಗಳು</b>				
1	ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆ	2401-00-111-0-08	15.00	14.9995
2	ಸಮಗ್ರ ತೋಟಗಾರಿಕೆ ಅಭಿವೃದ್ಧಿ, ಆಲೂಗೆಡ್ಡೆ ವಿಶೇಷ ಪ್ಯಾಕೇಜ್ ಯೋಜನೆ	2401-00-111-0-08	85.8505	85.8505
3	ತೋಟಗಾರಿಕಾ ಬೆಳೆಗಳ ರೋಗ ಮತ್ತು ಕೀಟ ನಿಯಂತ್ರಣ	2401-00-119-5-02	1.086	1.086
4	ಇಲಾಖಾ ಪ್ರಯೋಗ ಶಾಲೆಗಳ ಅಭಿವೃದ್ಧಿ ಯೋಜನೆ, ತರಕಾರಿ ಬೀಜಗಳ ಮಾದರಿ ಸಂಗ್ರಹಣೆ	2401-00-11-9-5-01	0.08	0.08
5	ತೆಂಗಿನಲ್ಲಿ ಸಂಯೋಜಿತ ಬೇಸಾಯ	2401-00-108-2-51	3.250	3.2498
6	ಮಧುವನ ಹಾಗೂ ಜೇನು ಸಾಕಾಣಿಕೆ ಯೋಜನೆ	2851-00-107-0-36	1.552	1.552
7	ಆರ್.ಕೆ.ವಿ.ವೈ ಬಾಳೆ ನಿಖರ ಬೇಸಾಯ	2401-00-111-0-08	0.40	0.40
8	ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಮ್ಯಾಚಿಂಗ್ ಗ್ರ್ಯಾಂಟ್ಸ್	2401-00-800-2-43	8.756	8.756
9	ಆರ್.ಕೆ.ವಿ.ವೈ ಯೋಜನೆಯಡಿ ತೆಂಗು ಪುನಶ್ಚೇತನ	2401-00-800-2-43	28.00	28.00
10	ನಿರ್ದೇಶನ ಮತ್ತು ಆಡಳಿತ (FTA)	2401-00-001-2-01	0.21	0.21
11	ಕೇಂದ್ರ ಪುರಸ್ಕೃತ ಹನಿ ನೀರಾವರಿ	2401-119-40-4-00-31	51.65	51.65
12	ರಾಷ್ಟ್ರೀಯ ತೋಟಗಾರಿಕೆ ಮಿಷನ್	2401-119-40-4-00-31	35.981	35.981
13	ಆರ್.ಕೆ.ವಿ.ವೈ ಯೋಜನೆಯಡಿ ತೆಂಬಾಕು ಪರ್ಯಾಯ ಬೆಳೆ	2401-00-800-1-57	12.315	12.315

4(ಬಿ)(XIII): ಇಲಾಖೆಯಿಂದ ಅಧೋರೈಜೇಷನ್ ಮಂಜೂರಾದ ಅಥವಾ ಪರವಾನಗಿ ನೀಡಲಾದ ಮತ್ತು ಕಡಿಮೆ ದರದಲ್ಲಿ ಸವಲತ್ತುಗಳನ್ನು ಪಡೆಯುವ ರೆಪಿಸಿಯಂಟ್ರಿಗಳ ವಿವರಗಳು.

ಯಾವುದೂ ಇರುವುದಿಲ್ಲ.

4(ಬಿ)(XIV): ಕುಗ್ಗಿಸಲಾದ ಎಲೆಕ್ಟ್ರಾನಿಕ್ ಮಾದರಿಯಲ್ಲಿ ಲಭ್ಯವಿರುವ ಮಾಹಿತಿಯ ವಿವರ,  
ದೊರಕುವಿಕೆ ಅಥವಾ ಮಾಹಿತಿ ಇಟ್ಟುಕೊಂಡಿರುವಿಕೆ.

ಕೆಲವೊಂದು ಮಾಹಿತಿಗಳು ಗಣಕಯಂತ್ರದಲ್ಲ ಲಭ್ಯವಿರುತ್ತದೆ.

4(ಬಿ)(XV): ಮಾಹಿತಿ ಪಡೆಯಲು ಸಾರ್ವಜನಿಕರಿಗೆ ಲಭ್ಯವಿರುವ ಅವಕಾಶಗಳ ವಿವರಗಳು ಗ್ರ ಥಾಲಯ ಅಥವಾ ಓದುವ ಕೊಠಡಿಗಳನ್ನು ಳಗೊಂಡು,  
ಸಾರ್ವಜನಿಕ ಉಪಯೋಗಕ್ಕಾಗಿ ತೆರೆದಿದ್ದಾರೆ.

ಸಾರ್ವಜನಿಕ ಉಪಯೋಗಕ್ಕಾಗಿ ಇಲಾಖೆಯ ಚಟುವಟಿಕೆಗೆ ಸಂಬಂಧಿಸಿದಂತೆ ತೋಟಗಾರಿಕೆ ಬೆಳೆಗಳ ಮಾಹಿತಿಯ ಬಗ್ಗೆ ಕರಪತ್ರಗಳನ್ನು ನಿಡಲಾಗುತ್ತಿದೆ.

4(ಬಿ)XVI :ಸಾರ್ವಜನಿಕ ಮಾಹಿತಿ ಅಧಿಕಾರಿಯ ಹೆಸರು ಪದನಾಮ ಮತ್ತು ಇತರೆ ವಿವರಗಳು:

ಶ್ರೀಮತಿ ಹರ್ಷಿಯಾ ತಬಸ್ಸುಂ

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು  
ಜಿಲ್ಲಾ ಪಂಚಾಯತ್, ಅರಕಲಗೂಡು.  
ದೂರವಾಣಿ ಸಂಖ್ಯೆ 8175-221491

ಸಹಾಯಕ ಸಾರ್ವಜನಿಕ ಮಾಹಿತಿ ಅಧಿಕಾರಿಯ ಹೆಸರು ಪದನಾಮ ಮತ್ತು ಇತರೆ ವಿವರಗಳು

ಶ್ರೀ ಧನಂಜಯ್.ಕೆ.ಹೆಚ್, ತಾಂತ್ರಿಕ ಸಹಾಯಕರು  
ಹಿರಿಯ ಸಹಾಯಕ ತಟಗಾರಿಕೆ ನಿರ್ದೇಶಕರ ಕಛೇರಿ,  
ಜಿಲ್ಲಾ ಪಂಚಾಯತ್, ಅರಕಲಗೂಡು.  
ದೂರವಾಣಿ ಸಂಖ್ಯೆ 8175-221491

ಮೇಲ್ಮನವಿ ಪ್ರಾಧಿಕಾರದ ಅಧಿಕಾರಿಯ ಹೆಸರು ಪದನಾಮ ಮತ್ತು ಇತರೆ ವಿವರಗಳು:

ಶ್ರೀ ಸಂಜಯ್,  
ತೋಟಗಾರಿಕೆ ಉಪನಿರ್ದೇಶಕರು  
ಜಿಲ್ಲಾ ಪಂಚಾಯತ್, ಹಾಸನ  
ದೂರವಾಣಿ ಸಂಖ್ಯೆ 8172-268387

4(ಬಿ)(XVII) : ನಿಗದಿಪಡಿಸಲಾದ ಇತರೆ ವಿಷಯಗಳು:

ಯಾವುದೂ ಇಲ್ಲ